



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಐಶೇಷ ರಾಜ್ಯ ಪತ್ರಿಕೆ

ಭಾಗ- ೬ಎ
Part - VIA

ಮೈಸೂರು, ಶುಕ್ರವಾರ, ೨೯, ಸೆಪ್ಟೆಂಬರ್, ೨೦೨೩ (ಆಶ್ವಯುಜ , ೦೭, ಶಕವರ್ಷ, ೧೯೪೫)
MYSURU, FRIDAY, 29, SEPTEMBER, 2023 (ASHWAYUJA , 07, SHAKAVARSHA, 1945)

ನಂ.೦೯
No. 09

ಅನುಬಂಧ-1

(ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಹಾಗೂ ಮಂಗಳೂರು ನಗರ /ತಾಲ್ಲೂಕು, ಮುಲ್ಕಿ, ಉಡುಪಿ, ಮಂಗಳೂರು ಜಿಲ್ಲೆ, ಹೊರತುಪಡಿಸಿ) ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:

1. ಅ. ಈ ಕೆಳಕಂಡ ಕೃಷಿ ಜಮೀನು ಅಥವಾ ಭೂ ಪರಿವರ್ತನೆಯಾದ *ಅಭಿವೃದ್ಧಿಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(i)	5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನಿಗೆ (5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.
-----	--	---

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

ಸಿವಿಸಿ ನಿಯಮಗಳು, 2003 ರ ನಿಯಮ 6(2)(a) ರನ್ವಯ ಈ ಕೆಳಕಂಡಂತೆ ದರ ನಿಗದಿಪಡಿಸಿದೆ:

(೧)

ಪಟ್ಟಣ ಪಂಚಾಯಿ/ಪುರಸಭೆ/ನಗರಸಭೆ/ ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

ಆ. ಕೆಳಕಂಡ ಭೂಪರಿವರ್ತನೆಯಾದ ಅಭಿವೃದ್ಧಿ ಹೊಂದಿದ ಸ್ವತ್ತನ್ನು ಪರಿಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(ii)	5 ಗುಂಟೆಯಿಂದ ಮೇಲ್ಪಟ್ಟು 7.5 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (7.5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 70% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.						
(iii)	7.5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (10 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 65% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.						
(iv)	10 ಗುಂಟೆಯಿಂದ ಮೇಲ್ಪಟ್ಟು 20 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (20 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರವನ್ನು 60% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.						
(v)	20 ಗುಂಟೆಯಿಂದ ಮೇಲ್ಪಟ್ಟು 40 ಗುಂಟೆಯವರೆಗಿನ (1 ಎಕರೆ) ವಿಸ್ತೀರ್ಣದ ಜಮೀನಿಗೆ (40 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರವನ್ನು 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.						
(vi)	1 ಎಕರೆ ಮೇಲ್ಪಟ್ಟು ವಿಸ್ತೀರ್ಣದ ಜಮೀನಿಗೆ	ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ <table border="1" style="margin-left: auto; margin-right: auto;"> <tr> <td>ಕೈಗಾರಿಕೋಪಯೋಗಿ</td> <td>55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td> </tr> <tr> <td>ವಾಸೋಪಯೋಗಿ</td> <td>65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td> </tr> <tr> <td>ವಾಣಿಜ್ಯೋಪಯೋಗಿ / ವಸತಿಯೇತರ</td> <td>80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)</td> </tr> </table>	ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).							
ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).							
ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)							

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಸಕ್ಷಮ ಪ್ರಾಧಿಕಾರದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

2. ಪಟ್ಟಣ ಪಂಚಾಯ್ತಿ/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ "ಹೊರಗೆ ಬರುವ ಸ್ಥಿರಾಸ್ತಿಗಳಿಗೆ" ಸಂಬಂಧಿಸಿದಂತೆ:

ಕೆಳಕಂಡ ಉದ್ದೇಶಕ್ಕಾಗಿ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ಹೆಚ್ಚಳ ದರವನ್ನು ಮೂಲ ಕೃಷಿ ದರಗಳಿಗೆ ಅಳವಡಿಸತಕ್ಕದ್ದು.

(i)	5 ಗುಂಟೆ ಮೇಲ್ಪಟ್ಟು 10 ಗುಂಟೆವರೆಗಿನ ಜಮೀನುಗಳಿಗೆ ಶೇ.65% ರಷ್ಟು ಆಯಾ ಮೂಲ ಕೃಷಿ ಜಮೀನಿನ ಹೆಚ್ಚಿನ ದರಕ್ಕೆ ಅಳವಡಿಸತಕ್ಕದ್ದು.
(ii)	ಕೈಗಾರಿಕೋಪಯೋಗಿ 55 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)
(iii)	ವಾಸೋಪಯೋಗಿ 65 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)
(iv)	ವಾಣಿಜ್ಯೋಪಯೋಗಿ/ ವಸತಿಯೇತರ 80 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)

- **ಅಭಿವೃದ್ಧಿ ಹೊಂದಿದ ಸ್ವತ್ತುಗಳು ಅಂದರೆ:** ಭೂಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ವತ್ತಿನ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದೆ ಸ್ವತ್ತಿನ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿನ ಸರ್ವೆ ವೃತ್ತ / ಆಂತರಿಕ ರಸ್ತೆಗಳು ಇತ್ಯಾದಿ.... ಅಭಿವೃದ್ಧಿಪಡಿಸದೆ ಇರುವ ಪ್ರದೇಶವಾಗಿರುತ್ತದೆ.
3. ಕರ್ನಾಟಕ ಭೂಸುಧಾರಣೆ ಕಾಯ್ದೆ, 1961 ರ ಕಲಂ 109ರ ಅಡಿಯಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ/ಹಿಸ್ಸಾ ಸರ್ವೆ ನಂ/ಭಾಗಶಃ ಸರ್ವೆ ನಂ / 10 ಗುಂಟೆಗೆ ಮೇಲ್ಪಟ್ಟು ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಆ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರೆ ಸಂದರ್ಭಗಳಲ್ಲಿ ಅಂದರೆ, ಸದರಿ ಅನುಮತಿ ನೀಡಿದ ತರುವಾಯದ/ನಂತರದ ವ್ಯವಹಾರಗಳಿಗೆ ಸದರಿ ಕ್ರಮ ಸಂಖ್ಯೆ 1 ಮತ್ತು 2 ರಲ್ಲಿ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.
4. ಮಾರ್ಗಸೂಚಿ - ಪಟ್ಟಿಯಲ್ಲಿ ದರ ನಿಗದಿಪಡಿಸದೇ ಇರುವ ಕೃಷಿ (5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನು ಸೇರಿ) ಕೃಷಿಯೇತರ ಜಮೀನುಗಳು / ಸ್ವತ್ತುಗಳಿಗೆ ರಾಷ್ಟ್ರೀಯ ಹೆದ್ದಾರಿ / ಬೈಪಾಸ್ / ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಗಳಿಗೆ 50% ರಷ್ಟು, ರಾಜ್ಯ ಹೆದ್ದಾರಿಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ 35% ರಷ್ಟು, ಜಿಲ್ಲಾಮುಖ್ಯ ರಸ್ತೆ ಅಥವಾ 80 ಅಡಿ ಅಗಲದ (ಆರ್ಟೀರಿಯಲ್) ರಸ್ತೆಗೆ ಹೊಂದಿಕೊಂಡಿದ್ದಲ್ಲಿ, ಆಯಾ ಪ್ರದೇಶದ ದರಕ್ಕೆ 30% ರಷ್ಟು ದರ ನಿಗದಿಪಡಿಸುವುದು.
5. ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 50 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ/ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).

6. ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ/ವಸತಿಯೇತರ ಫ್ಲಾಟ್‌ಗಳಿಗೆ/ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ 40% ರಷ್ಟು ಹಾಗೂ ವಾಣಿಜ್ಯ (ಮಾಲ್ /ಮಲ್ಟಿಪ್ಲೆಕ್ಸ್) ಗೆ ಶೇ. 50 ರಷ್ಟು ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).
7. ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆಗೆ ಹೊಂದಿರುವ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನ ದರಗಳ 10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
8. ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು, ಯಾವ ಪ್ರದೇಶಗಳಲ್ಲಿ ಕೈಗಾರಿಕ ದರವನ್ನು ನಿಗದಿಪಡಿಸದೇ ಇರುವ 10 ಗುಂಟೆಗಿಂತ ಕಡಿಮೆ ಇರುವ ಕೈಗಾರಿಕೋಪಯೋಗಿ ಪ್ರದೇಶದ ನಿವೇಶನಗಳಿಗೆ ವಾಸೋಪಯೋಗಿ ನಿವೇಶನ ದರ ನಿಗದಿಪಡಿಸುವುದು. 10 ಗುಂಟೆಗಿಂತ ಹೆಚ್ಚಿನ ವಿಸ್ತೀರ್ಣದ ಕೈಗಾರಿಕೋಪಯೋಗಿ ಸ್ವತ್ತುಗಳಿಗೆ 10 ಗುಂಟೆ ವರೆಗಿನ ಪ್ರದೇಶಕ್ಕೆ ಅಥವಾ ಕಟ್ಟಡ ಆಕ್ರಮಿಸಿರುವ ಜಾಗಕ್ಕೆ ಯಾವುದು ಹೆಚ್ಚು ಆ ಜಾಗಕ್ಕೆ ನಿವೇಶನದ ದರ (ಚದರ ಮೀಟರ್) ಅಳವಡಿಸಿ, ತದನಂತರದ ಖಾಲಿ ಜಾಗದ ವಿಸ್ತೀರ್ಣಕ್ಕೆ ನಿವೇಶನ ದರದ ಶೇಕಡ 50 ರಷ್ಟು ದರಗಳನ್ನು ಅಳವಡಿಸಿ, ದರ ನಿಗದಿಪಡಿಸುವುದು.
9. ವಿಲ್ಲಾ ಮೆಂಟ್ಸ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ಅನ್ವಯಿಸುವಲ್ಲಿ ಓಪನ್ ಟೆರೇಸ್ / ಗಾರ್ಡನ್ ಏರಿಯಾ/ ಎಕ್ಸ್‌ಕ್ಯೂಸಿವ್ ಯೂಸೇಜ್ ಏರಿಯಾಗಳಿಗೆ 40% ರಷ್ಟು ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ನಿಗದಿಪಡಿಸುವುದು.
10. **ಅನುಬಂಧ-3** ರಲ್ಲಿಯ ಅಪಾರ್ಟ್‌ಮೆಂಟ್ / ಫ್ಲಾಟ್ ದರಗಳು ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರಗಳಾಗಿರುತ್ತವೆ. (only basic rate); ಅಪಾರ್ಟ್‌ಮೆಂಟಿನ ಒಟ್ಟು ಮೌಲ್ಯ = ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರದ ಮೌಲ್ಯ (only basic rate)+ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ.
ಅನುಬಂಧ- 2 ರಲ್ಲಿಯ ಅಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.
11. ಅನುಬಂಧ-2 ರಲ್ಲಿಯ ವಿಲ್ಲಾ / ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ =ವಿಲ್ಲಾ / ರೋ ಹೌಸ್‌ಗಳ ನಿವೇಶನ ದರದ ಮೌಲ್ಯ + ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ ಹೊಸದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.
12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹುಮಹಡಿ ಕಟ್ಟಡ, ಅಪಾರ್ಟ್‌ಮೆಂಟ್ / ವಿಲ್ಲಾ / ರೋ ಹೌಸ್ ಗಳು/ ವಿಲ್ಲಾ ಮೆಂಟ್ ಹೈಬ್ರಿಡ್ /ಇತರೆಗಳಿಗೆ ಅನುಬಂಧ 3 ರಲ್ಲಿಯ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯ ಮಾಪನ ಸಮಿತಿಯಿಂದ ದರವನ್ನು ನಿಗದಿಪಡಿಸಿಕೊಳ್ಳತಕ್ಕದ್ದು.
13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ / ಮೇಲ್ದರ್ಜೆಗೊಂಡ ದಿನಾಂಕದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರಸಭೆಯು ಮಹಾನಗರ ಪಾಲಿಕೆಯಾದಾಗ /ಪಟ್ಟಣ ಪುರಸಭೆಗಳು ನಗರಸಭೆಯಾದಾಗ / ಗ್ರಾಮ ಪಂಚಾಯಿಗಳು, ಪಟ್ಟಣ ಪಂಚಾಯಿಯಾಗಿ ಉನ್ನತೀಕರಣಗೊಂಡಲ್ಲಿ / ಮೇಲ್ದರ್ಜೆಗೊಂಡಾಗ ಸಂಬಂಧಿಸಿದ ಪಟ್ಟಣ ಪಂಚಾಯಿ/ಪುರಸಭೆ/ ನಗರಸಭೆ/ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).

14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ಹಾಗೆಯೇ ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ನಲ್ಲಿ ದಿನಾಂಕ: 01-10-2023 ರಿಂದ ನೋಂದಣಿ ಮಾಡಿಕೊಳ್ಳುವ ದಸ್ತಾವೇಜುಗಳಿಗೆ ಹೊಸದಾಗಿ ನಿಗದಿಪಡಿಸಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ, 1957ರ ಕಲಂ 45(ಎ)(1)ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.

15. 1 ಚದರ ಮೀಟರ್=10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.

16. Super built-up area in square meter-1.25 X Carpet Area in square meter.

ಉದಾ:- ಒಂದು ಪ್ಲಾಟ್‌ನಲ್ಲಿ 120 ಚ.ಮೀ.ಕಾರ್ಪೆಟ್ ಏರಿಯಾ

ಸೂಪರ್ ಬಿಲ್ಡ್‌ಅಪ್ ಏರಿಯಾ, ಚದರ ಮೀಟರ್ = 1.25 X 120 = 150 ಚದರ ಮೀಟರ್ ಸೂಪರ್ ಬಿಲ್ಡ್‌ಅಪ್ ಏರಿಯಾ

ದರಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಪ್ಲಾಟ್‌ನ ಸೂಪರ್ ಬಿಲ್ಡ್‌ಅಪ್ ಏರಿಯಾ ದರ ರೂ. 25000/- ಪ್ರತಿ ಚ.ಮೀ.

ಪ್ಲಾಟ್‌ನ ಒಟ್ಟು ಮೌಲ್ಯ = 150 X 25000=37,50,000/-

ಅಥವಾ

ಪ್ಲಾಟ್‌ನ ಒಟ್ಟು ಮೌಲ್ಯ =(1.25 X120)X25000 =37,50,000/-

ಅಧ್ಯಕ್ಷರು, ಕೇಂದ್ರ ಮೌಲ್ಯಮಾಪನ ಸಮಿತಿ ಮತ್ತು
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು.

2. ಕೇಂದ್ರ ಮೌಲ್ಯ ಮಾಪನ ಸಮಿತಿ. (ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಹೊರತುಪಡಿಸಿ)
 ಮೌಲ್ಯಮಾಪನಕ್ಕೆ ಅನುಸರಿಸಬೇಕಾದ PWD ಪ್ರಸ್ತಾವಿತ ಕಟ್ಟಡಗಳ ದರಗಳು (ಲೋಕೋಪಯೋಗಿ ಇಲಾಖೆ ಪತ್ರ ದಿನಾಂಕ: 29-10-2018)

ಕ್ರ.ಸಂ.	ಕಟ್ಟಡದ ತರಹ	ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ/ನಗರ ಸಭೆ/ಪಟ್ಟಣ ಪುರಸಭೆ/ಪಟ್ಟಣ ಪಂಚಾಯಿತಿ ಪ್ರದೇಶ ಕಛೇರಿ		ರಾಜ್ಯಾದ್ಯಂತ ಇತರೆ ಉಳಿದ ಪ್ರದೇಶಗಳಿಗೆ	
		ನೆಲಮಹಡಿ	ಮೇಲ್ಮಹಡಿ	ನೆಲಮಹಡಿ	ಮೇಲ್ಮಹಡಿ
		ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ
1	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್/ಇಟ್ಟಿಗೆ ಗೋಡೆ, ಮಾರ್ಬಲ್, ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	18183	16298	14600	14000
2	ಆರ್.ಸಿ.ಸಿ ಛಾವಣಿ, ಇಟ್ಟಿಗೆ ಗೋಡೆ, ಗ್ರಾನೈಟ್ ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	16963	15300	14400	13800
3	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ವಿಟ್ರಿಫೈಡ್ ನೆಲಹಾಸು, ಹೊನ್ನೆಮರದ ಕಿಟಕಿ ಮತ್ತು ಬಾಗಿಲುಗಳು	14690	13000	11300	10800
4	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ಮೊಸಾಯಿಕ್/ ಪಾಲಿಷ್ಡ್/ ಸೆರಾಮಿಕ್/ ಶಾಹಬಾದ ಕಡಪ/ ಬೇತಮ್ ಚರ್ಲಿ/ ರೆಡಾಕ್ಸೈಡ್ ನೆಲಹಾಸು, ಕಾಡಿನ ಮರ/ ಉಕ್ಕಿನ ಕಿಟಕಿ ಮತ್ತು ಬಾಗಿಲುಗಳು.	14524	12584	10800	10300
5	ಮದ್ರಾಸ್ ತಾರಸಿ/ ಕಡಪ ತಾರಸಿ, ಮಂಗಳೂರು ಹೆಂಚು, ಇಟ್ಟಿಗೆ/ ಮಣ್ಣಿನ ಗೋಡೆ, ಎ.ಸಿ.ಶೀಟ್ ಛಾವಣಿ, ರೆಡಾಕ್ಸೈಡ್ ನೆಲಹಾಸು, ಕಾಡಿನ ಮರದ ಕಿಟಕಿ ಮತ್ತು ಬಾಗಿಲುಗಳು	11518	10064	4300	3800

6	ಕರಿ ಹೆಂಚು, ಮಣ್ಣಿನ ಮೇಲ್ಮೈ, ಕಡಪ ಸ್ಲ್ಯಾಬ್ ಇಟ್ಟಿಗೆ/ಮಣ್ಣಿನ ಗೋಡೆ, ಕಾಡಿನ ಮರದ ಕಿಟಕಿ ಬಾಗಿಲುಗಳು	6000	5200	3600	
---	---	------	------	------	--

- ಷರಾ:** 1. ಮೇಲ್ಕಂಡ ದರಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ಒಳಚರಂಡಿ/ನೈರ್ಮಲೀಕರಣ ಹಾಗೂ ವಿದ್ಯುತ್ ವೆಚ್ಚಗಳು ಒಳಗೊಂಡಿರುತ್ತವೆ.
2. ತಳಮಹಡಿ ಕಟ್ಟಡ (cellar, partial cellar& stilt) ಪಾರ್ಕಿಂಗ್‌ಗಾಗಿ/ವಾಹನ ನಿಲುಗಡೆಗಾಗಿ ನಿರ್ಮಿಸಿದ ಕಟ್ಟಡಕ್ಕೆ ನೆಲಮಹಡಿಯ ಕಟ್ಟಡದ ದರದ ಶೇಕಡ 66.00 ರಷ್ಟು(2/3) ದರಗಳನ್ನು ಅಳವಡಿಸಿಕೊಳ್ಳಬೇಕು.
3. ಬಿ.ಎಂ.ಆರ್.ಡಿ.ಎ ವ್ಯಾಪ್ತಿಗೆ ಶೇ 3.00 ರಷ್ಟು ಏರಿಯಾ ವೇಟೇಜ್ (Weightage) ಸೇರಿದ ಮೇಲ್ಕಂಡ ದರಗಳಾಗಿರುತ್ತದೆ. ಈ ದರಗಳಿಗೆ ಜಿ.ಎಸ್.ಟಿ ಸೇರಿರುವುದಿಲ್ಲ.

2. ವಾಹನ ನಿಲ್ದಾಣ ದರಗಳು

ಕ್ರ. ಸಂ	ಸ್ವತ್ತಿನ ಒಟ್ಟು ಮೌಲ್ಯ ಅ) ನಿವೇಶನ ಮತ್ತು ಕಟ್ಟಡದ ಸ್ವತ್ತುಗಳಿಗೆ ಆ) ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ (ಸೂಪರ್ ಬಿಲ್ಡಿಂಗ್ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ	ಮೇಲ್ವಾಣಿಯುಳ್ಳ	ಮೇಲ್ವಾಣಿ ರಹಿತ
		(Covered Car parking)	(Open Car parking)
1	ರೂ.50,00,000/- ವರೆಗೆ	ರೂ. 2,00,000	ರೂ. 1,85,000
2	ರೂ.50,00,001/- ರಿಂದ ರೂ.1,00,00,000/- ವರೆಗೆ	ರೂ. 2,50,000	ರೂ. 2,00,000
3	ರೂ.1,00,00,001/-ರಿಂದ ಮೇಲ್ಪಟ್ಟು	ರೂ. 3,00,000	ರೂ. 2,50,000

3. ಅಪಾರ್ಟ್‌ಮೆಂಟ್/ಫ್ಲಾಟ್‌ಗಳ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ.

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ
1	ನೆಲ ಅಂತಸ್ತಿನಿಂದ 5 ಅಂತಸ್ತಿನ ವರೆಗೆ	ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.0%
2	6ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 0.5%	8	12ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.5%
3	7ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.0%	9	13ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.0%

4	8ನೇ ಅಂತಸ್ತಿಗೆ	ಸೂಪರ್ ಬಿಲ್ವಪ್ ಏರಿಯಾದ ಮೌಲ್ಯ+ 1.5%	10	14ನೇ ಅಂತಸ್ತಿಗೆ	ಸೂಪರ್ ಬಿಲ್ವಪ್ ಏರಿಯಾದ ಮೌಲ್ಯ+ 4.5%
5	9ನೇ ಅಂತಸ್ತಿಗೆ	ಸೂಪರ್ ಬಿಲ್ವಪ್ ಏರಿಯಾದ ಮೌಲ್ಯ +2.0%	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	ಸೂಪರ್ ಬಿಲ್ವಪ್ ಏರಿಯಾದ ಮೌಲ್ಯ +5.0%
6	10ನೇ ಅಂತಸ್ತಿಗೆ	ಸೂಪರ್ ಬಿಲ್ವಪ್ ಏರಿಯಾದ ಮೌಲ್ಯ+ 2.5%			

ಅಪಾರ್ಟ್‌ಮೆಂಟ್ / ಫ್ಲಾಟ್ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ. (ಉದಾಹರಣೆ: 30,00,000 ಮೌಲ್ಯದ (1000 ಚದರ ಮೀಟರ್ X ರೂ.3000 ಪ್ರತಿ ಚದರ ಮೀಟರ್‌ಗೆ) ಅಪಾರ್ಟ್‌ಮೆಂಟ್‌ಗೆ ಮೇಲ್ಕಂಡ ದರಗಳಂತೆ ಅಗುವ ಹೆಚ್ಚುವರಿ ಮೌಲ್ಯ).

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು
1	ನೆಲ ಅಂತಸ್ತಿನಿಂದ ಯಿಂದ 5 ಅಂತಸ್ತು	30,00,000+ ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತು	30,00,000+(30,00,000 X 3.0%)=30,90,000/-
2	6ನೇ ಅಂತಸ್ತು	30,00,000+(30,00,000 X 0.5%)=30,15,000/-	8	12ನೇ ಅಂತಸ್ತು	30,00,000+(30,00,000 X 3.5%)=31,05,000/-
3	7ನೇ ಅಂತಸ್ತು	30,00,000+(30,00,000 X 1.0%)=30,30,000/-	9	13ನೇ ಅಂತಸ್ತು	30,00,000+(30,00,000 X 4.0%)=31,20,000/-
4	8ನೇ ಅಂತಸ್ತು	30,00,000+(30,00,000 X 1.5%)=30,45,000/-	10	14ನೇ ಅಂತಸ್ತು	30,00,000+(30,00,000 X 4.5%)=31,35,000/-
5	9ನೇ ಅಂತಸ್ತು	30,00,000+(30,00,000 X 2.0%)= 30,60,000/-	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	30,00,000+(30,00,000 X 5.0%)=31,50,000/-
6	10ನೇ ಅಂತಸ್ತು	30,00,000+(30,00,000 X 2.5%)=30,75,000/-			

4. ಅಪಾರ್ಟ್‌ಮೆಂಟ್/ವಿಲ್ಲಾ/ವಿಲ್ಲಾಮೆಂಟ್/ ಟೇನಮೆಂಟ್/ ಗೇಟೆಡ್ ಕಮ್ಯೂನಿಟಿ ಹೌಸ್‌ಗಳ ವಿಶೇಷ ಸವಲತ್ತುಗಳಿಗಾಗಿ ಈ ಕೆಳಕಂಡಂತೆ ಹೆಚ್ಚುವರಿ ದರ ನಿಗದಿಪಡಿಸುವುದು.

1) ವಿನಾಯಿತಿ ನೀಡಲಾಗಿರುವ ಗುಂಪಿನೊಂದಿಗೆ ಯಾವುದೇ 4 ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್ ಬಿಲ್ವಪ್ ಏರಿಯಾದ ದರ ಮಾತ್ರ.
--	---

2) ಪ್ರತಿ ಹೆಚ್ಚುವರಿ ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.

ಆಯಾ ಪ್ರದೇಶದ / ರಸ್ತೆಯ ಸೂಪರ್ ಬಿಲ್ಡಿಂಗ್ ಏರಿಯಾದ ದರ ಅನ್ವಯಿಸಿದ ಸ್ವತ್ತಿನ ಒಟ್ಟು ಮೌಲ್ಯ (Including higher floor additional rate but excluding Car Parking rate)+ಶೇಕಡಾ 0.75% ರಷ್ಟು ಹೆಚ್ಚುವರಿ ದರ. (ಅಂದರೆ 5 ಗುಂಪುಗಳಿಗೆ - 0.75%, 6 ಗುಂಪುಗಳಿಗೆ 1.5%, 7 ಗುಂಪುಗಳಿಗೆ 2.25%, 8 ಗುಂಪುಗಳಿಗೆ 3%, 9 ಗುಂಪುಗಳಿಗೆ 3.75%, 10 ಗುಂಪುಗಳಿಗೆ 4.5%, 11 ಗುಂಪುಗಳಿಗೆ 5.25%, 12 ಗುಂಪುಗಳಿಗೆ 6%, 13 ಗುಂಪುಗಳಿಗೆ 6.75%, 14 ಮತ್ತು ಹೆಚ್ಚುವರಿ ಗುಂಪಿನ ಸೌಲಭ್ಯಗಳಿಗೆ ಗರಿಷ್ಠ 7.5%).

5. 2023-24 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ಅನ್ನು ಅನುಷ್ಠಾನಗೊಳಿಸುವಲ್ಲಿ ಹಳೆಯ ಅಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳ ಮಾರ್ಗಸೂಚಿ ದರ ನಿಗದಿಪಡಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ:

ಸಾಮಾನ್ಯವಾಗಿ ಅಪಾರ್ಟ್‌ಮೆಂಟ್ ನಿರ್ಮಾಣವಾದ *ಹತ್ತು ವರ್ಷಗಳ ನಂತರ (ಸಕ್ಷಮ ಪ್ರಾಧಿಕಾರದಿಂದ ಮಂಜೂರಾದ ನಕ್ಷೆ, Occupancy Certificate ಇತ್ಯಾದಿ ದಾಖಲೆಗಳ ಪ್ರಕಾರ) ಶೇ. 95 ಕ್ಕೂ ಹೆಚ್ಚಿನ ಫ್ಲಾಟ್‌ಗಳು ಖರೀದಿಸಲಾಗಿದ್ದು, ಪುನಃ ಎರಡನೇ ಬಾರಿ ನೋಂದಣಿಗಾಗಿ ಬರುತ್ತಿರುವುದು ಕಂಡುಬರುತ್ತದೆ, ಇಂತಹ ಸಂದರ್ಭದಲ್ಲಿ ಖರೀದಿದಾರರು ಅಥವಾ ಮಾರಾಟಗಾರರು ನಿವೇಶನದ ವಿಸ್ತೀರ್ಣ ಷೆಡ್ಯೂಲ್-ಎ ರಂತೆ 500 ಚ.ಮೀ. ಗೂ ಹೆಚ್ಚು ಇದ್ದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಗೆ ದರ ನಿಗದಿಪಡಿಸಲು ಅಗತ್ಯ ದಾಖಲೆ ಪ್ರತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ ಮಾರ್ಗಸೂಚಿ ದರ ನಿಗದಿಪಡಿಸಿಕೊಳ್ಳಲು ಸಾರ್ವಜನಿಕರಿಗೆ (Single Purchaser/ ಏಕ ಖರೀದಿದಾರರಿಗೆ) ತೊಂದರೆ ಆಗದಂತೆ *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನ್ವಯವಾಗುವಂತೆ ಸೂಕ್ತ ದಾಖಲೆಗಳನ್ನು (ಸಕ್ಷಮ ಪ್ರಾಧಿಕಾರದಿಂದ ನೀಡುವ ಕಟ್ಟಡ ಪರವಾನಿಗೆ ನಕ್ಷೆ, ಪ್ರಾರಂಭಿಕ ಪ್ರಮಾಣ ಪತ್ರ, ಸ್ವಾಧೀನ ಅನುಭವ ಪ್ರಮಾಣ ಪತ್ರ ಇತ್ಯಾದಿ) ಪರಿಶೀಲಿಸಿ 2017-18 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ರನ್ವಯ (ಷೆಡ್ಯೂಲ್-ಎ ವಿಸ್ತೀರ್ಣದ ಮಿತಿ ಇಲ್ಲದಂತೆ) ಕೋಷ್ಟಕವನ್ನು ಮತ್ತು ವಿಶೇಷ ಸೂಚನೆಯ ಅಂಶಗಳನ್ನು ಉಪಯೋಗಿಸಿಕೊಂಡು ಕಟ್ಟಡದ ನೋಂದಣಿ ಮೌಲ್ಯ ನಿರ್ಧರಿಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟಿರುತ್ತದೆ.

- ರೆಡಿರೆಕನರ್ ದರಕ್ಕೆ ಕಡಿಮೆ ಇಲ್ಲದಂತೆ ವಿಶೇಷ ಸೌಲಭ್ಯಗಳ ಹೆಚ್ಚುವರಿ ದರವನ್ನು ಅಳವಡಿಸಿಕೊಂಡು ಮಾರ್ಗಸೂಚಿ ದರ ನಿಗದಿಪಡಿಸುವುದು.
- ಪ್ರತಿ ಮಾಹೆಯಲ್ಲಿ ಪ್ರಸ್ತಾವಿತ ಅಪಾರ್ಟ್‌ಮೆಂಟ್‌ಗೆ ನಿಗದಿಪಡಿಸಿದ ಮಾರ್ಗಸೂಚಿ ದರ, (ಗ್ರಾಮ, PID ನಂ, ಸರ್ವೆ ನಂ, ಖಾತಾ ನಂ, ರೇರಾ ಸಂಖ್ಯೆ) ಈ ಎಲ್ಲಾ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಕೇಂದ್ರ ಮೌಲ್ಯ ಮಾಪನ ಸಮಿತಿಗೆ ಸಲ್ಲಿಸಿ ಘಟನೋತ್ತರ ಮಂಜೂರಾತಿ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಿಸಿಕೊಳ್ಳತಕ್ಕದ್ದು.
- ನಿಗದಿಪಡಿಸಿದ ಅಪಾರ್ಟ್‌ಮೆಂಟ್‌ನ ಮಾರ್ಗಸೂಚಿ ದರವನ್ನು (ರಾಜ್ಯ ಪತ್ರದಲ್ಲಿರುವಂತೆ) ಗಣಕಶಾಖೆಯಲ್ಲಿ ಕಾವೇರಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳತಕ್ಕದ್ದು.

ಸೂಚನೆ: * ನೋಂದಣಿ ಸಮಯದಲ್ಲಿ ಹಾಜರುಪಡಿಸುವ ದಾಖಲೆಗಳಂತೆ ಪ್ರಸ್ತಾವಿತ ಕಟ್ಟಡವು ಸಕ್ಷಮ ಪ್ರಾಧಿಕಾರವು ನೀಡಿರುವ ದಾಖಲೆಗಳಂತೆ ಹತ್ತು ವರ್ಷ ಹಳೆಯದಾಗಿರತಕ್ಕದ್ದು.

List of Special Amenities provided for Apartments / Villas / Villaments / Tenament / Gated Community Houses.

(Select the amenities by underlining the same and put ✓ mark in column no 3).

Group No	Special Amenities / Facilities /Benefits	✓ Mark
1	2	3
Exempted	a) Rain Water Harvesting, Solar Power, Solar water heater, Fire fighting, Fire Prevention, Green Building concept low carbon material usage and similar types of amenities. b) Sewage treatment plant, solid waste management, individual garbage chute, Reflective roofs, water recycling / reuse Plants. (These amenities are fully exempted)	
1	Club house, Community hall, Conference hall, party hall, Card room, Reading room, library, Banquet hall, party area, party lawn and similar types of amenities.	
2	Jogging track, Running track, Cycling track, Walking track, Pebble pathway, Reflexology path and similar types of amenities.	
3	Children play area, tot lot, children game area, Garden, Water body, Decorative pool, Plantation Garden, Barbeque pits, crèche, landscape area, fountain and similar types of amenities.	
4	Canteen, Mall, Commercial space, ATM, Bank, Hopcom, Janatha Bazaar, Nandini Milk outlet, Provision store, Parlour, Cafeteria, Super market, Plaza and similar types of amenities.	
5	All type of outdoor play area, Badminton, Tennis, Basket ball, Volly ball, Base ball, Cricket, Foot ball, Hockey and similar types of amenities.	
6	All type of indoor game area, squash, snooker, Table tennis, carrom room, Indoor games area and similar types of amenities.	
7	Swimming pool indoor, Kids pool, wading pool, aqua gym and similar types of amenities.	

Group No	Special Amenities / Facilities /Benefits	✓ Mark
1	2	3
8	Cargo lift, elevator, Mechanical lift for car park, High speed elevator and similar types of amenities.	
9	Surveillance of common area, manned security with video surveillance intelligent security, Motion sensor based lighting multi camera security, CCTV, Gated community, Intercom, Wifi Internet parlour, Video conference facility, Generator, UPS, Kiosk, Visitor Tracking system and similar types of amenities.	
10	Helipad, Golf field.	
11	Outdoor Amphitheatre, Open air theatre, Open stage and similar types of amenities.	
12	Health clinic, Ayurvedic parlour, Massage parlour, Beauty parlour, Spa, Aerobics, Yoga meditation, Unisex parlour, Steam & Sauna Jacuzzi, Gym, Day care center, Health club and similar types of amenities.	
13	Indoor Amphi theatre, Dance & Karaoke hall, Drama stage, Home theater hall.	
14	Home automation, smart home, IP door lock, prepaid power supply, piped cooking gas supply, gas bank, gas detector.	

ಸೂಚನೆ : ಅಪಾರ್ಟ್‌ಮೆಂಟ್/ಪ್ಲಾಟ್/ವಿಲ್ಲಾ/ವಿಲ್ಲಾ ಮೆಂಟ್ಸ್/ರೋ ಹೌಸ್ ಇತ್ಯಾದಿಗಳ ನೋಂದಣಿ ಸಮಯದಲ್ಲಿ ದಸ್ತಾವೇಜಿನೊಂದಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಅಪಮೌಲ್ಯ ತಡೆಗಟ್ಟುವ ನಿಯಮಾವಳಿ 1977 ರ ಪ್ರಕಾರ ಎಲ್ಲಾ ಮಾಹಿತಿಯನ್ನು ನೀಡಲು ಸೂಚಿಸಿದೆ.

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಸವಿತಾಲಕ್ಷ್ಮೀ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ.

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಅನುಬಂಧ-3

ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಯ ವ್ಯಾಪ್ತಿಯಲ್ಲಿ ಬರುವ ಬಹುಮಹಡಿ ಕಟ್ಟಡ/ಫ್ಲಾಟ್/ವಿಲ್ಲಾಮೆಂಟ್/ಆಯಾ ಪ್ರದೇಶದಲ್ಲಿ ಬರುವ ಗುರುತಿಸಿದ ವಸತಿ ಅಪಾರ್ಟ್‌ಮೆಂಟ್‌ಗಳ ಸೂಪರ್ ಬಿಲ್ಡಿಂಗ್ ಏರಿಯಾದ ಕನಿಷ್ಠ ಮಾರ್ಗಸೂಚಿ ದರ ನಿಗದಿಪಡಿಸುವಲ್ಲಿ ಉಪಯೋಗಿಸಲು ಬೇಕಾಗಿರುವ ಕೋಷ್ಠಕ

ಹಾಗೂ

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಉಪನೋಂದಣಿ ಕಛೇರಿ ವ್ಯಾಪ್ತಿಗೆ ಬರುವ ಜಂಟಿ ಅಭಿವೃದ್ಧಿ ಕರಾರು ಮತ್ತು ತತ್ಸಂಬಂಧ ಸಾಮಾನ್ಯ ಅಧಿಕಾರ ಪತ್ರ (ಜಿ.ಪಿ.ಎ) ದಸ್ತಾವೇಜುಗಳಿಗೆ ಮಾತ್ರ ಸೂಪರ್ ಬಿಲ್ಡಿಂಗ್ ಏರಿಯಾದ ಮಾರ್ಗಸೂಚಿ ದರ ನಿಗದಿಪಡಿಸುವಲ್ಲಿ ಉಪಯೋಗಿಸಲು ಬೇಕಾಗಿರುವ ಕೋಷ್ಠಕ:

ದರಗಳು ಈ ಕೆಳಕಂಡ ಸಂದರ್ಭಗಳಲ್ಲಿ ಮಾತ್ರ ನಿಯಮಾನುಸಾರ ಉಪಯೋಗಿಸತಕ್ಕದ್ದು:

1. (i). ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಯ ವ್ಯಾಪ್ತಿಯಲ್ಲಿ ಬರುವ, ಪ್ರಸ್ತಾಪಿತ ಯೋಜನೆಯ ಒಟ್ಟು ಷೆಡ್ಯೂಲ್-"ಎ" (ಯೋಜನೆಯ ಎಫ್.ಎ.ಆರ್ ಲೆಕ್ಕಾಚಾರ ಮಾಡಲು ಉಪಯೋಗಿಸುವ ಒಟ್ಟು ವಿಸ್ತೀರ್ಣ) ಅಂದರೆ ನೆಲದ/ನಿವೇಶನ/ಪಿ.ಐ.ಡಿ ಖಾತೆವುಳ್ಳ / ಸರ್ವೆ ನಂ. ಜಮೀನಿನ 500 ಚದರ ಮೀಟರ್ ವಿಸ್ತೀರ್ಣದವರೆಗೆ ಮತ್ತು Stilt ಅಥವಾ ತಳಮಹಡಿ+ನೆಲಮಹಡಿ+3 ಮೇಲ್ಮಹಡಿಗಳನ್ನೊಳಗೊಂಡ ಕಟ್ಟಡ (ಎತ್ತರ 15 ಮೀಟರ್ ಒಳಗೆ ಸೀಮಿತಗೊಂಡಂತೆ ಇರುವ ಬಹುಮಹಡಿ ಕಟ್ಟಡ/ಫ್ಲಾಟ್‌ಗಳು)
- (ii). ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಉಪನೋಂದಣಿ ಕಛೇರಿಯ ವ್ಯಾಪ್ತಿಗೆ ಬರುವ "ಜಂಟಿ ಅಭಿವೃದ್ಧಿ ಕರಾರು ಮತ್ತು ತತ್ಸಂಬಂಧ ಸಾಮಾನ್ಯ ಅಧಿಕಾರ ಪತ್ರ (ಜಿ.ಪಿ.ಎ) ದಸ್ತಾವೇಜುಗಳಿಗೆ" (ವಿಸ್ತೀರ್ಣದ ನಿರ್ಬಂಧವಿಲ್ಲದೇ) ಮಾತ್ರ.
2. (i). ಸದರಿ ದರಗಳು ಸಕ್ಷಮ ಪ್ರಾಧಿಕಾರದ ವಸತಿ ನಿವೇಶನ ದರಗಳಾಗಿದ್ದು, ವಸತಿಯೇತರ ದರಗಳಿಗೆ ಶೇ. 40 ರಷ್ಟು ಹಾಗೂ ಮಾಲ್ / ಮಲ್ಟಿಪ್ಲೆಕ್ಸ್ ವಾಣಿಜ್ಯ ದರಗಳಿಗೆ ಶೇ 50 ರಷ್ಟು ಹೆಚ್ಚುವರಿ ದರ ನಿಗದಿಪಡಿಸುವುದು ಅಲ್ಲದೇ ಉಳಿದ ಇತರೆ ಹೆಚ್ಚುವರಿ ವಿಶೇಷ ಸೌಲಭ್ಯಗಳನ್ನು ಹೊಂದಿದ್ದಲ್ಲಿ ಅನುಬಂಧ-1 ರ ಪ್ರಕಾರ ಗುಂಪಿನ ಹೆಚ್ಚುವರಿ ದರಗಳು ಅನ್ವಯವಾಗುತ್ತವೆ.
- (ii). "ಜಂಟಿ ಅಭಿವೃದ್ಧಿ ಕರಾರು ಮತ್ತು ತತ್ಸಂಬಂಧ ಸಾಮಾನ್ಯ ಅಧಿಕಾರ ಪತ್ರ (ಜಿ.ಪಿ.ಎ) ದಸ್ತಾವೇಜುಗಳಿಗೆ" ಸಂಬಂಧಿಸಿದಂತೆ ಜಮೀನುಗಳಾಗಿದ್ದಲ್ಲಿ ಅನುಬಂಧ-1 ರಲ್ಲಿನ ಕ್ರಮ ಸಂಖ್ಯೆ: 1 ಮತ್ತು 2 ರಲ್ಲಿನ ದರಗಳು ಅನ್ವಯವಾಗುತ್ತವೆ.

ಅಪಾರ್ಟ್‌ಮೆಂಟ್ಸ್ ದರ (ರೆಡಿ ರೆಕ್ನರ್) READY RECKONER FOR APARTMENT RATE

ಕ್ರ.ಸಂ	ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ನಿವೇಶನ ದರ ಪ್ರತಿ ಚ.ಮೀ. ಗೆ ರೂ.ಗಳಲ್ಲಿ	ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನ ಸೂಪರ್ ಬಿಲ್ಡಿಂಗ್ ಏರಿಯಾಗೆ ಪ್ರತಿ ಚ.ಮೀ. ರೂ.ಗಳಲ್ಲಿ (ಮೂಲ ದರ)	ಕ್ರ.ಸಂ	ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ನಿವೇಶನ ದರ ಪ್ರತಿ ಚ.ಮೀ. ಗೆ ರೂ.ಗಳಲ್ಲಿ	ಸಕ್ಷಮ ಪ್ರಾಧಿಕಾರದಿಂದ ಅನುಮೋದಿತ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನ ಸೂಪರ್ ಬಿಲ್ಡಿಂಗ್ ಏರಿಯಾಗೆ ಪ್ರತಿ ಚ.ಮೀ. ರೂ.ಗಳಲ್ಲಿ (ಮೂಲ ದರ)
--------	---	---	--------	---	---

1	2	3	1	2	3
1	UPTO 1000	19200	201	201000	135200
2	2000	19700	202	202000	135700
3	3000	20300	203	203000	136300
4	4000	20800	204	204000	136900
5	5000	21300	205	205000	137400
6	6000	21800	206	206000	138000
7	7000	22400	207	207000	138600
8	8000	22900	208	208000	139200
9	9000	23400	209	209000	139700
10	10000	23900	210	210000	140300
11	11000	24500	211	211000	140900
12	12000	25000	212	212000	141400
13	13000	25500	213	213000	142000
14	14000	26000	214	214000	142600
15	15000	26600	215	215000	143200
16	16000	27100	216	216000	143700

1	2	3		1	2	3
17	17000	27600		217	217000	144300
18	18000	28100		218	218000	144900
19	19000	28700		219	219000	145400
20	20000	29200		220	220000	146000
21	21000	29700		221	221000	146600
22	22000	30200		222	222000	147200
23	23000	30800		223	223000	147700
24	24000	31300		224	224000	148300
25	25000	31800		225	225000	148900
26	26000	32300		226	226000	149400
27	27000	32900		227	227000	150000
28	28000	33400		228	228000	150600
29	29000	33900		229	229000	151200
30	30000	34500		230	230000	151700
31	31000	35000		231	231000	152300
32	32000	35500		232	232000	152900
33	33000	36000		233	233000	153400
34	34000	36600		234	234000	154000
35	35000	37100		235	235000	154600
36	36000	37600		236	236000	155200
37	37000	38100		237	237000	155700
38	38000	38700		238	238000	156300
39	39000	39200		239	239000	156900
40	40000	39700		240	240000	157400

1	2	3		1	2	3
41	41000	40200		241	241000	158000
42	42000	40800		242	242000	158600
43	43000	41300		243	243000	159200
44	44000	41800		244	244000	159700
45	45000	42300		245	245000	160300
46	46000	42900		246	246000	160900
47	47000	43400		247	247000	161400
48	48000	43900		248	248000	162000
49	49000	44400		249	249000	162600
50	50000	45000		250	250000	163200
51	51000	47500		251	251000	163700
52	52000	48000		252	252000	164300
53	53000	48600		253	253000	164900
54	54000	49100		254	254000	165400
55	55000	49700		255	255000	166000
56	56000	50200		256	256000	166600
57	57000	50800		257	257000	167200
58	58000	51300		258	258000	167700
59	59000	51900		259	259000	168300
60	60000	52400		260	260000	168900
61	61000	53000		261	261000	169400
62	62000	53500		262	262000	170000
63	63000	54000		263	263000	170600
64	64000	54600		264	264000	171200

1	2	3		1	2	3
65	65000	55100		265	265000	171700
66	66000	55700		266	266000	172300
67	67000	56200		267	267000	172900
68	68000	56800		268	268000	173400
69	69000	57300		269	269000	174000
70	70000	57900		270	270000	174600
71	71000	58400		271	271000	175200
72	72000	59000		272	272000	175700
73	73000	59500		273	273000	176300
74	74000	60100		274	274000	176900
75	75000	60600		275	275000	177400
76	76000	61200		276	276000	178000
77	77000	61700		277	277000	178600
78	78000	62300		278	278000	179200
79	79000	62800		279	279000	179700
80	80000	63400		280	280000	180300
81	81000	63900		281	281000	180900
82	82000	64500		282	282000	181400
83	83000	65000		283	283000	182000
84	84000	65600		284	284000	182600
85	85000	66100		285	285000	183200
86	86000	66700		286	286000	183700
87	87000	67200		287	287000	184300
88	88000	67800		288	288000	184900

1	2	3		1	2	3
89	89000	68300		289	289000	185400
90	90000	68900		290	290000	186000
91	91000	69400		291	291000	186600
92	92000	70000		292	292000	187200
93	93000	70500		293	293000	187700
94	94000	71100		294	294000	188300
95	95000	71600		295	295000	188900
96	96000	72200		296	296000	189400
97	97000	72700		297	297000	190000
98	98000	73200		298	298000	190600
99	99000	73800		299	299000	191200
100	100000	74300		300	300000	191700
101	101000	74900		301	301000	192300
102	102000	75400		302	302000	192900
103	103000	76000		303	303000	193400
104	104000	76500		304	304000	194000
105	105000	77100		305	305000	194600
106	106000	77600		306	306000	195200
107	107000	78200		307	307000	195700
108	108000	78700		308	308000	196300
109	109000	79300		309	309000	196900
110	110000	79800		310	310000	197400
111	111000	80400		311	311000	198000
112	112000	80900		312	312000	198600

1	2	3		1	2	3
113	113000	81500		313	313000	199200
114	114000	82000		314	314000	199700
115	115000	82600		315	315000	200300
116	116000	83100		316	316000	200900
117	117000	83700		317	317000	201400
118	118000	84200		318	318000	202000
119	119000	84800		319	319000	202600
120	120000	85300		320	320000	203200
121	121000	85900		321	321000	203700
122	122000	86400		322	322000	204300
123	123000	87000		323	323000	204900
124	124000	87500		324	324000	205400
125	125000	88100		325	325000	206000
126	126000	88600		326	326000	206600
127	127000	89200		327	327000	207200
128	128000	89700		328	328000	207700
129	129000	90300		329	329000	208300
130	130000	90800		330	330000	208900
131	131000	91400		331	331000	209400
132	132000	91900		332	332000	210000
133	133000	92400		333	333000	210600
134	134000	93000		334	334000	211200
135	135000	93500		335	335000	211700
136	136000	94100		336	336000	212300

1	2	3		1	2	3
137	137000	94600		337	337000	212900
138	138000	95200		338	338000	213400
139	139000	95700		339	339000	214000
140	140000	96300		340	340000	214600
141	141000	96800		341	341000	215200
142	142000	97400		342	342000	215700
143	143000	97900		343	343000	216300
144	144000	98500		344	344000	216900
145	145000	99000		345	345000	217400
146	146000	99600		346	346000	218000
147	147000	100100		347	347000	218600
148	148000	100700		348	348000	219200
149	149000	101200		349	349000	219700
150	150000	101800		350	350000	220300
151	151000	102300		351	351000	220900
152	152000	102900		352	352000	221400
153	153000	103400		353	353000	222000
154	154000	104000		354	354000	222600
155	155000	104500		355	355000	223200
156	156000	105100		356	356000	223700
157	157000	105600		357	357000	224300
158	158000	106200		358	358000	224900
159	159000	106700		359	359000	225400
160	160000	107300		360	360000	226000

1	2	3		1	2	3
161	161000	107800		361	361000	226600
162	162000	108400		362	362000	227200
163	163000	108900		363	363000	227700
164	164000	109500		364	364000	228300
165	165000	110000		365	365000	228900
166	166000	110600		366	366000	229400
167	167000	111100		367	367000	230000
168	168000	111600		368	368000	230600
169	169000	112200		369	369000	231200
170	170000	112700		370	370000	231700
171	171000	113300		371	371000	232300
172	172000	113800		372	372000	232900
173	173000	114400		373	373000	233400
174	174000	114900		374	374000	234000
175	175000	115500		375	375000	234600
176	176000	120900		376	376000	235200
177	177000	121400		377	377000	235700
178	178000	122000		378	378000	236300
179	179000	122600		379	379000	236900
180	180000	123200		380	380000	237400
181	181000	123700		381	381000	238000
182	182000	124300		382	382000	238600
183	183000	124900		383	383000	239200
184	184000	125400		384	384000	239700

1	2	3		1	2	3
185	185000	126000		385	385000	240300
186	186000	126600		386	386000	240900
187	187000	127200		387	387000	241400
188	188000	127700		388	388000	242000
189	189000	128300		389	389000	242600
190	190000	128900		390	390000	243200
191	191000	129400		391	391000	243700
192	192000	130000		392	392000	244300
193	193000	130600		393	393000	244900
194	194000	131200		394	394000	245400
195	195000	131700		395	395000	246000
196	196000	132300		396	396000	246600
197	197000	132900		397	397000	247200
198	198000	133400		398	398000	247700
199	199000	134000		399	399000	248300
200	200000	134600		400	400000	248900

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,
 ಸವಿತಾಲಕ್ಷ್ಮಿ ಪಿ ಬೆಳಗಲಿ
 ಸದಸ್ಯ ಕಾರ್ಯದರ್ಶಿ.
 ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಉಪ ನೋಂದಣಿ ಕಛೇರಿ- ಕೆ.ಆರ್ ನಗರ, 2023-24 ನೇ ಸಾಲಿನ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರ

ಗ್ರಾಮ	ಋಷ್ಠಿ ಎಕರೆಗೆ (ಲಕ್ಷ) ರೂ.ಗಳಲ್ಲಿ	ತರಿ ಎಕರೆಗೆ (ಲಕ್ಷ) ರೂ.ಗಳಲ್ಲಿ	ಭಾಗಾಯ್ತು ಎಕರೆಗೆ (ಲಕ್ಷ) ರೂ.ಗಳಲ್ಲಿ	ಸ್ಥಳೀಯ ಸಂಸ್ಥೆ/ಗ್ರಾಮರಾಣ ವ್ಯಾಪ್ತಿಗೆ ಬರುವ ವಸತಿ ನಿವೇಶನಗಳು (ಪ್ರತಿ ಚ.ಮೀ ಗೆ ರೂ.ಗಳಲ್ಲಿ)	ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ ಹಾಗೂ ಗೃಹ ನಿರ್ಮಾಣ ವಸತಿ ನಿವೇಶನಗಳು (ಪ್ರತಿ ಚ.ಮೀ ಗೆ ರೂ.ಗಳಲ್ಲಿ)
ಕಸಬಾ ಹೋಬಳಿ					
1 ಅರಕರೆ ಅರಕರೆ ರಾಷ್ಟ್ರೀಯ ಹೆದ್ದಾರಿ ಸ ನಂ 26, 35, 36, 37, 38, 42, 43, 44, 45, 47, 48, 57, 69, 71, 75, 76, 79, 82, 85, 86, 88, 89, 167, 168, 169, 177, 178, 182, 183, 186, 210, 211, 212, 213, 216, 261, 262,	11.00	9.00	9.00	5000	7000
2 263, 264, 265, 266, 267, 296, 299, 300, 301, 302, 303, 304, 305, 306, 307, 338, 339, 340, 341, 342, 343, 344, 362	20.00	20.00	20.00		
3 ಕಂಠೇನಹಳ್ಳಿ	12.00	6.00	7.00	5000	7000

	ಕಂಠೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯು1 ಕಿ.ಮೀ ಒಳಪಟ್ಟ ಸ ನಂ ಗಳು 25, 50, 69,	15.00	15.00	15.00		
4	70, 71, 72, 115, 116, 122, 123, 128, 129, 130, 135					
	ಸರ್ವೆ ನಂ 63/2, 63/4, 63/3					7000
5	ಕಗ್ಗರೆ	3.00	4.50	4.00	1000	3000
6	ಕನುಗನಹಳ್ಳಿ	3.00	4.00	4.50	1000	3000
7	ಕಲ್ಲಹಳ್ಳಿ	5.00	5.50	6.00	1000	3000
8	ಕೆ.ಆರ್ ನಗರ	11.00	7.00	7.50	5000	7000
	ಕೆ.ಆರ್ ನಗರ ರಾಷ್ಟ್ರೀಯ ಹೆದ್ದಾರಿ ಸ ನಂ 2, 3, 5, 7, 8, 9, 10, 13, 14, 15, 17, 19, 20, 21, 23, 24, 25, 26, 27, 28, 29, 31, 32, 33, 42, 43, 44, 45, 46, 51, 60, 62, 63, 64, 65.	15.00	15.00	15.00		
9						
10	ಕಾಳೇನಹಳ್ಳಿ	15.00	7.00	7.50	5000	7000
	ಕಾಳೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯು1 ಕಿ.ಮೀ ಒಳಪಟ್ಟ ಸ ನಂ ಗಳು 12, 13, 100, 103, 105, 106, 107, 112, 122, 123, 124, 126, 127, 128, 131, 132, 133, 145, 146, 147, 148, 149, 150, 151, 152, 153, 159, 160.	20.00	20.00	20.00		
11						

ಸರ್ವೆ ನಂ 77/4, 77/6, 77/7, 77/8, 78

7000

12	ಕಾಮೇನಹಳ್ಳಿ	3.00	4.50	5.00	1000	3000
13	ಗೊರಗುಂಡಿ	3.00	3.50	4.50	1000	3000
14	ಚಾಮಲಾಪುರ	3.00	4.00	4.50	1000	3000
15	ಚೌಕಹಳ್ಳಿ	12.00	6.50	8.00	5000	7000
	ಚೌಕಹಳ್ಳಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯ ಕಿ.ಮೀ ಒಳಪಟ್ಟ ಸ ನಂ ಗಳು 90, 91, 92,					
16	113, 114, 115, 116, 117, 118, 125, 126, 127, 139, 141, 142, 143, 144, 145.	20.00	20.00	20.00		
17	ತಿಪ್ಪೂರು	4.00	6.00	7.00	1000	3000
18	ಡೋರ್ನಹಳ್ಳಿ	8.00	5.50	7.00	3000	5000
	ಡೋರ್ನಹಳ್ಳಿ ರಾಷ್ಟ್ರೀಯ ಹೆದ್ದಾರಿ ಸ ನಂ 132, 143, 144, 145, 148, 150, 151, 152, 153, 154, 157, 158,					
19	159, 160, 161, 163	11.00	11.00	11.00		
20	ದೆಗ್ಗನಹಳ್ಳಿ	3.00	5.00	5.50	1000	3000
21	ನಾರಾಯಣಪುರ	3.00	4.00	4.50	1000	3000
22	ಬಸವಾಪಟ್ಟಣ	3.00	4.00	4.50	1000	3000
23	ಬನ್ನಿಕುಪ್ಪೆ	3.00	4.00	4.50	1000	3000

24	ಬಸವರಾಜಪುರ ಸರ್ವೆ ನಂ 193/3ಅ, 194/1ಬ	4.00	5.00	6.00	1000	3000
25	ಮೂಲೆಪೆಟ್ಟು	4.00	5.50	6.50	1000	3000
26	ಮಾರ್ಚ್‌ಹಳ್ಳಿ	4.00	5.50	6.50	1000	3000
27	ಶಿವಪುರ	2.00	3.50	4.50	1000	3000
28	ಮಟಕೆರೆ	2.00	3.50	4.50	1000	3000
29	ಮಲ್ಲಹಳ್ಳಿ	2.00	4.00	5.00	1000	3000
30	ಮನುಗನಹಳ್ಳಿ ಮನುಗನಹಳ್ಳಿ ಗ್ರಾಮ ರಾಷ್ಟ್ರೀಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯ ಕಿ.ಮೀ ಒಳಪಟ್ಟ ಸ ನಂ ಗಳು 31, 32, 33, 34, 35, 45, 60, 61, 62, 63, 64, 65, 66, 67, 68, 69, 70, 118, 128, 129, 130, 131, 132, 133.	15.00	10.00	10.50	5000	7000
31		20.00	20.00	20.00		
32	ಮೂಡಲಕೊಪ್ಪಲು	3.00	5.50	6.00	1000	3000
33	ಲಾಳನಹಳ್ಳಿ ಲಾಳನಹಳ್ಳಿ ರಾಜ್ಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯ ಕಿ.ಮೀ ಒಳಪಟ್ಟ ಸ ನಂ ಗಳು 115, 283, 284, 285, 286, 291, 292, 293, 314, 316, 317, 329, 330, 331, 332, 333.	15.00	8.00	9.00	5000	7000
34		20.00	20.00	20.00		

ಸರ್ವೆ ನಂ 307/2, 307/4, 315/1, 315/3,

7000

35	ಲಾಳಂದೇವನಹಳ್ಳಿ	7.00	8.50	9.50	5000	7000
36	ಸಾತಿಗ್ರಾಮ	3.00	4.00	7.00	1000	3000
37	ಸೌತನಹಳ್ಳಿ	3.00	4.50	5.00	1000	3000
38	ಹೊಸಹಳ್ಳಿ	4.00	6.00	7.00	1000	3000
39	ಹಂಗಬಾಯನಹಳ್ಳಿ	3.00	4.00	4.50	1000	3000

ಹೆಬ್ಬಾಳು ಹೋಬಳಿ

40	ಅಡಗನಹಳ್ಳಿ	5.50	6.50	7.00	3000	5000
	ಸರ್ವೆ ನಂ 63/12,63/14,63/15,63/16,63/11					5000
41	ಬಚನಹಳ್ಳಿ	3.00	3.50	4.50	1000	3000
42	ಕಪ್ಪಡಿಹಂತ	4.00	5.00	5.50	1000	3000
43	ಕಾಟಾಳು	4.00	5.00	6.00	1000	3000
44	ಕಾಟಾಳು ಮುಖ್ಯ ರಸ್ತೆಯ ಸರ್ವೆ ನಂ.ಗಳು 13,14,15,92,93	5.00	6.00	7.00		
45	ಕಾಟಾಳು ಹಂತ	4.00	5.00	6.00	1000	3000

	ಕಾಟ್ಟು ಹಂತ ಮುಖ್ಯ ರಸ್ತೆಯ ಸರ್ವೆ ನಂ.ಗಳು 161, 162, 163, 164, 165, 166, 167, 168, 169, 170, 171, 172, 173, 174, 175, 176, 177, 181, 182, 185, 186, 187, 188, 189, 190, 191, 192, 194, 195, 196, 197, 243,					
46	252, 253, 254, 274, 275, 276, 277, 278, 280, 281, 300, 301, 302, 303, 344	7.00	7.00	7.00		
47	ಚಂದಗಾಲು	3.00	5.50	6.00	1000	3000
48	ಚಂದಗಾಲು ಹಂತ	3.00	5.50	6.00	1000	3000
49	ಚೀರನಹಳ್ಳಿ ಚೀರನಹಳ್ಳಿ ರಾಜ್ಯ ಹೆದ್ದಾರಿ ಹಾಗೂ ಪುರಸಭೆ ವ್ಯಾಪ್ತಿಯ ಕಿ.ಮೀ ಒಳಪಟ್ಟ ಸ ನಂ ಗಳು 1, 5, 7, 8, 9, 29, 30, 32, 33, 34, 35, 37, 38, 39, 40, 135, 145, 146,	12.00	5.00	7.00	5000	7000
50	147, 148, 149, 154, 172, 175, 177, 182, 196, 197, 198, 199, 205, 206, 207, 212, 213	15.00	15.00	15.00		
	ಸರ್ವೆ ನಂ 9/1, 9/5, 9/6, 9/8, 9/10, 9/13, 9/22					7000
51	ಬಾಚೆಹಳ್ಳಿ	2.00	4.00	4.50	1000	3000

೨೮

52	ಬ್ಯಾಡರಹಳ್ಳಿ	4.00	5.00	6.00	1000	3000
53	ಬ್ಯಾಡರಹಳ್ಳಿ ಹಂತ	4.00	5.00	6.00	1000	3000
54	ಬೀರನಹಳ್ಳಿ	6.00	7.00	8.00	1000	3000
55	ಭುವನಹಳ್ಳಿ	3.00	4.00	4.50	1000	3000
56	ಮಧುವನಹಳ್ಳಿ	12.00	6.00	8.00	5000	7000
57	ಮಧುವನಹಳ್ಳಿ ಮುಖ್ಯ ರಸ್ತೆ ಹಾಗೂ ಪುರಸಭೆ ವ್ಯಾಪ್ತಿಯ ಕಿ.ಮೀ ಒಳಪಟ್ಟ ಸ ನಂ ಗಳು 36, 37, 38, 40, 41, 42, 44, 46, 48, 49, 50, 51, 116	20.00	20.00	20.00		
58	ಮಾದಹಳ್ಳಿ	3.00	4.00	5.00	1000	3000
59	ಮಾವತ್ತೂರು	3.00	4.00	5.00	1000	3000
60	ಮಾವತ್ತೂರು ಹಂತ	3.00	4.00	5.00	1000	3000
61	ಮಾರಗೌಡನಹಳ್ಳಿ	3.00	4.00	5.00	1000	3000
62	ವೆಂಕಟಾಪುರ	2.00	4.00	5.00	1000	3000
63	ಸುಬ್ಬಪಂಡಿತನಕೊಪ್ಪಲು	2.00	4.50	4.00	1000	3000
64	ಸಿದ್ದಾಪುರ	4.00	5.00	6.00	1000	3000
65	ಹೆಬ್ಬಾಳು	5.00	6.00	6.50	3000	5000

	ಹೆಬ್ಬಾಳು ಮುಖ್ಯ ರಸ್ತೆಯ ಸರ್ವೆ ನಂ ಗಳು 1, 2, 6, 7, 8, 9, 12, 15, 16, 21, 22, 27, 28, 29, 30, 32, 406, 407, 408, 409, 433, 434, 445, 446, 447, 465, 66 466, 468, 469, 470, 578, 579, 582, 583, 584, 585, 588, 589, 590, 591, 594	10.00	10.00	10.00		
67	ಹೆಬ್ಬಾಳು ಕಾವಲು	3.00	4.00	5.00	1000	3000
68	ಹುರುಕಾಮೇನಹಳ್ಳಿ	3.00	4.00	5.00	1000	3000
69	ಗೌಡೇನಹಳ್ಳಿ	3.00	4.00	4.50	1000	3000
70	ಕಂಚುಗಾರಕೊಪ್ಪಲು	3.00	4.00	5.00	1000	3000
71	ಮಳಲಿ	4.50	5.00	5.00	1000	3000
72	ಕೆಸ್ತೂರುಕೊಪ್ಪಲು	3.00	4.00	4.50	1000	3000
73	ಕೆಸ್ತೂರು	3.50	4.50	5.00	1000	3000
74	ಕೆಸ್ತೂರು ರಾಜ್ಯ ಹೆದ್ದಾರಿ ಸರ್ವೆ ನಂ.ಗಳು 206,207, 208,249,250,251,254,256,261,262,279,280,281,28 2, 284	4.00	5.00	5.70		
ಹೊಸ ಅಗ್ರಹಾರ ಹೋಬಳಿ						
75	ಅಡಗೂರು	3.00	4.00	5.00	1000	3000

	ಅಡಗೂರು ಮುಖ್ಯ ರಸ್ತೆ ಸರ್ವೆ ನಂ.					
	26,27,15,29,28,2,210,211,179,178,175,174,90,211,67,					
76	68,77,66,69,76,75,79,80,81,78,64,60,30,31,46,58, 59,158,159,157,160,161	4.00	4.50	5.50		
77	ಅರ್ಜುನಹಳ್ಳಿ ಅರ್ಜುನಹಳ್ಳಿ ಮುಖ್ಯ ರಸ್ತೆ ಸರ್ವೆ ನಂ. 33,34,31,25, 24,29,40,43,42,41,47,50,51,52,53,57,58,59,63,64 ,65,60,98,109,115,209,210,208,211,213,96,116,117,11 8,176,175,174,172,171,170,169,167,166,168,155,154,15	4.00	6.00	7.00	2200	3000
78	8,159,184,183,186,187,218,205,204,203,202,17,322 ,16,320,315	5.00	7.00	8.00		
	ಅರ್ಜುನಹಳ್ಳಿ ರಾಜ್ಯ ಹೆದ್ದಾರಿ ಸರ್ವೆ ನಂ.40,41,42,43,44,45,46,47,48,49,50,51,,55,53, 57,59,63,64,96,212,210,209,214,213,158,155,154,11					
79	8,117,116,112,114,167,168,172,173,174,176,178	6.00	7.50	8.50		
80	ಆಲಂಬಾಡಿ ಕಾವಲು	3.00	4.00	5.00	1000	3000
81	ಕಂಚಿನಕೆರೆ	3.00	5.00	6.50	1500	3000

೩೧

82	ಕಂಚಿನಕೆರೆ ಮುಖ್ಯ ರಸ್ತೆ ಸರ್ವೆ ನಂ. 9.2.1.15.14.25.10.15.20.68.72.83.67.51.50.52	4.00	6.00	7.00		
83	ಕಾಕನಹಳ್ಳಿ	2.00	3.00	3.50	1000	3000
84	ಕಾಕನಹಳ್ಳಿ ಮುಖ್ಯ ರಸ್ತೆ ಸ.ನಂ..31.41.33.34.37.42.1.23.21.22.43.18.8	3.00	3.50	4.00		
85	ಕಗ್ಗಲಿ ಬೋರೆಕಾವಲು	3.00	3.50	4.50	1000	3000
86	ಕಗ್ಗಲಿ ಬೋರೆಕಾವಲು ಮುಖ್ಯ ರಸ್ತೆ ಸರ್ವೆ ನಂ. 11,5,6,7,87,88,90,91,100,289,1,2,3,4,104,280,279, 278,274,294,285,288,	3.00	4.50	5.50		
87	ಗಳಿಗೆಕೆರೆ	8.00	6.00	7.00	1200	3000
88	ಗಳಿಗೆಕೆರೆ ಮುಖ್ಯ ರಸ್ತೆ ಸರ್ವೆ ನಂ. .268.266.384.385.386.387.264.265.267.390.391.1 9.18.300.298.299.297.242.241.240.230.213.231.2 32.212.195.194.199.198.191.189.172.170.166.177.165.1 46.145.142.143.139.138.3.104.107.103.102.76.75.80 .79.78.77.83.84.66.55.56.53.54.52.66.69.51.52.44 .45.48.46.35.36.37.38.39.40.42.31.29.33.27.28.2 6.25.16.15.10.11.9.7.5.4.1.9.89	10.00	8.00	9.00		

೨

89	ಗಂಧನಹಳ್ಳಿ ಗಂಧನಹಳ್ಳಿ ರಾಜ್ಯ ಹೆದ್ದಾರಿ ಸರ್ವೆ ನಂ. 120.432,422,431,423,424,425.426.477.471.472.4	2.50	5.00	6.00	1500	3000
90	89.490.496.497.498.499.108.109.114.119.421.420 .419.418.237.236.235.213.211.210.293.292.291.290 .289.297.133.134.155.283.282.127	5.00	6.00	6.50		
91	ಚಂಗಾ	2.00	4.50	5.00	1000	3000
92	ಚಂಗಾ ಮುಖ್ಯ ರಸ್ತೆ ಸರ್ವೆ ನಂ.1.2	2.50	4.50	5.50		
93	ಚಿಕ್ಕವಡ್ಡರಗುಡಿ ಚಿಕ್ಕವಡ್ಡರಗುಡಿ ಮುಖ್ಯ ರಸ್ತೆ	3.00	6.00	7.00	2000	3000
94	ಸ.ನಂ.6,7,5,108,13,14,3,4,12,109,15,28,19,20,111,21, 18,17,110,62,64,103,85,86,27,26,39,89,88,41,78,217 ,117,119,77,79,76,115,114,75,74,113,120,122 ಚಿಕ್ಕವಡ್ಡರಗುಡಿ ರಾಜ್ಯ ಹೆದ್ದಾರಿ	4.00	7.00	8.00		
95	ಸ.ನಂ.57,18,17,110,15,14,13,18,07,06,05,03,04,24,1 9,20,111,21	6.00	8.00	9.00		
96	ದೊಡ್ಡವಡ್ಡರಗುಡಿ ದೊಡ್ಡವಡ್ಡರಗುಡಿ ಮುಖ್ಯ ರಸ್ತೆ	2.00	5.00	5.50	2000	3000
97	ಸ.ನಂ.34,33,53,58,1,66,65,4,3,2,16,12,13	3.00	6.00	6.50		
98	ಬೀರನಹಳ್ಳಿ	2.00	3.50	4.00	1000	3000
99	ಬೊಮ್ಮನಹಳ್ಳಿ	3.00	6.00	4.00	1000	3000

ಬೊಮ್ಮನಹಳ್ಳಿ ಮುಖ್ಯ ರಸ್ತೆ

ಸ.ನಂ.13.12.11.10.09.08.122.121.120.103.104.119.118.

105.109.110.112.113.114.115.116.84.82.81.79.80.78.117

100 .76.75.74.66.64.65.68.42.43.44.45.46.117.49.47. 4.00 7.00 5.00

48.50.55.54.51.52.56.57.60.61.75.62.139.63

ಬೊಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ

101 ಸ.ನಂ.57131.62.61.60.59.57.52.55.48.40.39.65.64. 5.00 7.00 6.00

75.76.134.01.04.05

102 ಮಂಡಿಗನಹಳ್ಳಿ 2.00 3.00 4.00 1000 3000

ಮಂಡಿಗನಹಳ್ಳಿ ಮುಖ್ಯ ರಸ್ತೆ

103 ಸ.ನಂ.30,39,38,36,40,44, 67, 2.50 3.50 4.00

48,66,65,64,63,62,60, 61

104 ಮಂಚನಹಳ್ಳಿ 3.00 6.00 7.00 2000 3000

ಮಂಚನಹಳ್ಳಿ ರಾಷ್ಟ್ರೀಯ ಹೆದ್ದಾರಿ

ಸ.ನಂ.57.195,208,207,206,205,274,249,252,251,5

105 06,253,255,262,256,02,334,335,332,336,337,226, 5.00 7.50 8.00

227,220,246,248,247,240,239,238,237,236,360

106 ಮಾರಗೌಡನಹಳ್ಳಿ 2.00 8.00 5.00 1000 3000

	ಮಾರಗೌಡನಹಳ್ಳಿ ಮುಖ್ಯ ಸ.ನಂ.3,2,213,221,276,275,214,212,217,218,219,225					
107	,125,174,173,172,131,156,158,132,133,157,156,135,134, 115,13,116,128,122,121,123,124,85,1,74,72,73,	3.00	9.00	6.00		
108	ಸನ್ಯಾಸಿಪುರ	3.00	5.00	6.00	2000	3000
109	ಸನ್ಯಾಸಿಪುರ ಮುಖ್ಯ ರಸ್ತೆ ಸ.ನಂ. 1.2.3.4.7.8.9.31.14.10.15.12.13.	3.50	5.50	6.00		
110	ಸನ್ಯಾಸಿಪುರ ರಾಷ್ಟ್ರೀಯ ಹೆದ್ದಾರಿ ಸ.ನಂ,57,01,02.09,10,12,31,14,15	5.00	6.00	7.00		
111	ಸುಗ್ಗನಹಳ್ಳಿ ಸುಗ್ಗನಹಳ್ಳಿ ಮುಖ್ಯ	4.50	6.00	7.00	2000	3000
112	ರಸ್ತೆಸ.ನಂ.8,65,66,5,4,3,6,7,2,68,72,69,70,71,52,3 0,51,50,49,75,40,42,43,19,21,22,23,1,19,18,17,64	5.00	7.00	8.00		
113	ಸುಗ್ಗನಹಳ್ಳಿ ರಾಜ್ಯ ಹೆದ್ದಾರಿ ಸ.ನಂ. 09,08,07,06, 05, 04, 03,02, 72, 71, 30, 49, 42, 43, 50, 52, 70, 69, 68, 61, 62, 63, 64, 65, 66, 67	7.00	8.00	9.00		
114	ಹಂರಬಹಳ್ಳಿ	2.00	3.00	4.00	1000	3000

	ಹಂರಬಹಳ್ಳಿ ಮುಖ್ಯ ರಸ್ತೆ					
	ಸ.ನಂ.73,74,30,75,28,31,32,27,26,25,22,21,33,34,					
115	39,20,19,1,2,3,4,9,70,66,65,49,46,47,48,51,50,52	2.50	3.50	4.50		
	,58,57,56,54,63,64,13,12,11,7,14,16					
116	ಹಂಪಾಪುರ	3.00	6.00	6.50	4000	5000
	ಹಂಪಾಪುರ ರಾಷ್ಟ್ರೀಯ ಹೆದ್ದಾರಿ					
	ಸ.ನಂ.57,124.123.122.131.82.86.88.101.102.103.83.8					
117	1.80.61.62.63.64.65.66.67.68.75.76.69.45.44.43.	8.00	8.00	8.50		
	42.40.39.38.35.31.32.33.34.36.38.37.07.06.05.04					
	.02.46.47.48.49.					

ಹಂಪಾಪುರ ಮುಖ್ಯ ರಸ್ತೆ ಸ.ನಂ.

	29,30,28,34,36,37,35,34,33,32,31,30,18,17,16,14,1					
	3,12,11,10,15,9,687,686,20,21,22,36,7,6,5,4,2,1,47,					
	46,41,40,39,37,35,42,43,44,46,45,48,69,70,67,6					
	5,66,64,63,74,75,62,61,60,54,685,409,410,344,3					
118	43,411,412,312,311,317,316,315,314,313,309,307,30	5.00	7.00	8.00		
	4,665664,661,660,682,667,668,669,680,681,141,5					
	8,175,172,176,174,177,136,178,128,127,80,81,82,84,8					
	6,87,132,131,134,122,123,88,101,102,103,104,286,28					
	7,283,279,278,273,208,209,207,206,211,210,236,2					
	37,240,241,245,246,252,251,254,250					
119	ಹೊಸ ಅಗ್ರಹಾರ	4.00	6.50	7.00	3000	5000
	ಹೊಸ ಅಗ್ರಹಾರ ರಾಜ್ಯ ಹೆದ್ದಾರಿ ಸ.ನಂ. 57,139, 141,					
	161, 167, 175, 176, 174, 177, 171, 101, 183, 182, 195,					
120	194, 193, 192, 01, 28, 28, 29, 30, 02, 03, 04, 05,	8.00	8.50	9.00		
	07, 08, 13, 14, 17, 18, 21, 22, 25					

	ಹೊಸ ಅಗ್ರಹಾರ ಮುಖ್ಯ ರಸ್ತೆ ಸ.ನಂ. 13, 9, 14, 8,			
	17, 7, 18, 5, 21, 4, 22, 3, 25, 2, 1, 28, 30, 19, 1,			
	32, 33,190, 189, 188, 186, 183, 192, 193, 194, 195,			
	170, 171, 172, 181, 182, 172, 173, 176, 174, 175, 162,			
121	160, 88,89,64,226, 221, 202, 204, 203, 205,	4.00	5.00	8.00
	206, 207, 208, 209, 210, 214, 215, 279, 217, 237,			
	250, 234, 235, 249, 247			

ಕೆ.ಆರ್.ನಗರ ಉಪನೋಂದಣಿ ವ್ಯಾಪ್ತಿಯ 2023-24ನೇ ಸಾಲಿನ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರ

ಬಡಾವಣೆ/ ವಾರ್ಡ್/ ರಸ್ತೆ/ ಸಿ.ಟಿ.ಎಸ್ ವ್ಯಾಪ್ತಿ

ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ ಹಾಗೂ
ಗೃಹ ನಿರ್ಮಾಣ ಸಂಘ ನಿರ್ಮಿಸಿರುವ ವಸತಿ ನಿವೇಶನಗಳು

1	ಮೈಸೂರು ಹಾಸನ ರಸ್ತೆ, ವಾಣಿ ವಿಲಾಸ ರಸ್ತೆ 1ನೇ,2ನೇ,3ನೇ ಕ್ರಾಸ್‌ಗಳ	20000
2	ಎಸ್.ಸಿ.ವಿ.ಡಿ.ಎಸ್.ಚಿತ್ರ ಮಂದಿರದವರೆಗೆ	20000
3	ಶ್ರೀರಾಮ ಬ್ಲಾಕ್ ಮುಖ್ಯ ರಸ್ತೆ ಬಡಾವಣೆ ಮತ್ತು ಅಡ್ಡ ರಸ್ತೆಗಳು	13000
4	ವಡ್ಡರ ಕಾಲೋನಿ (ಶ್ರೀರಾಮ ಬ್ಲಾಕ್)	5000
5	ಪೌರ ಕಾರ್ಮಿಕರ ಕಾಲೋನಿ ಅಥವಾ ಸ್ವೀಪರ್ ಕಾಲೋನಿ	5000

6	ಅರ್ಕನಾಥ ರಸ್ತೆ (ಐ)	10000
7	ಅರ್ಕನಾಥ ರಸ್ತೆ 1ನೇ,2ನೇ ಕ್ರಾಸ್ ರಸ್ತೆ	10000
8	ಶ್ರೀರಾಮ ಬ್ಲಾಕ್ ಹೌಸಿಂಗ್ ಬೋರ್ಡ್ ಬಡಾವಣೆ	10000
9	ಮೀನಾಕ್ಷಿಪುರಂ ಬ್ಲಾಕ್	6000
10	ಮೀನಾಕ್ಷಿಪುರಂ ಬಡಾವಣೆ (ಬಿ)	6000
11	ಕಂಠೇನಹಳ್ಳಿ ಬಡಾವಣೆ	7000
12	ಚಂದ್ರಮೌಳಿ ಮುಖ್ಯ ರಸ್ತೆ (ಸಿ ಎಂ.1)	15000
13	ವಿ ವಿ ರಸ್ತೆಯಿಂದ ದುರ್ಗಭವನ್ ಹೋಟೆಲ್ (ವಾ)	15000
14	ವಿ.ವಿ.ರಸ್ತೆಯಿಂದ ಡಬಲ್‌ಡ್ಯಾಂಕ್ ಅಡ್ಡ ರಸ್ತೆವರೆಗೆ ಎರಡೂ ಬದಿ ಸೇರಿದಂತೆ	15000
15	ಆಂಜನೇಯ ಬ್ಲಾಕ್	8000
16	ರಾಮಮಂದಿರ ರಸ್ತೆ	8000
17	ವಿ.ವಿ.ರಸ್ತೆಯಿಂದ ಬಜಾರ್ ರಸ್ತೆ ದೂಲಿ ಸತ್ಯನಾರಾಯಣಶೆಟ್ಟರ ಮನೆ ವರೆಗೆ	18000
18	ಇದರ ಮುಂದಕ್ಕೆ ಬಜಾರ್ ರಸ್ತೆ ವಾಸದ ಮನೆಗಳ ಹಾಗೂ ಆಂಜನೇಯ ಬ್ಲಾಕ್ ಕೊನೆಯ ಭಾಗ	12000
19	7ನೇ ರಸ್ತೆ	15000
20	7ನೇ ರಸ್ತೆ ಕೊನೆಯ ಭಾಗ ಆಂಜನೇಯ ಬ್ಲಾಕ್ ಬಡಾವಣೆ	6000
21	7ನೇ ರಸ್ತೆ ಆಂಜನೇಯ ಬ್ಲಾಕ್	6000
22	7ನೇ ರಸ್ತೆ ಹಳ್ಳದ ಬೀದಿ	6000
23	ಹರಿಜನ ಕಾಲೋನಿ ಅಂಬೇಡ್ಕರ್ ನಗರ	5000

24	ಹರಿಜನ ಕಾಲೋನಿ ಕೆ ಇ ಬಿ ಹಿಂಭಾಗ	5000
25	ಕೆ ಇ ಬಿ ಹಿಂಭಾಗ ಸಾರಿಗೆ ನಗರ ಎ	8000
26	ಲಾಳನಹಳ್ಳಿ ರಸ್ತೆ ಬಡಾವಣೆ	8000
	ಸರ್ವೆ ನಂ. 316/4,316/5	8000
27	ಬಸವೇಶ್ವರ ಬ್ಲಾಕ್ 15ನೇ ರಸ್ತೆ	15000
28	ಅಕ್ಕಮಹಾದೇವಿ ರಸ್ತೆ ಎ ಮತ್ತು ಹಳ್ಳದ ಬೀದಿ	9000
29	ಬಸವೇಶ್ವರ ಬ್ಲಾಕ್ ಕೆ ಇ ಬಿ ಹಿಂಭಾಗ	9000
30	ಬಸವೇಶ್ವರ ಬ್ಲಾಕ್ ಗುರುಕಾರ್ ತೋಟ	11000
31	ಸಿಲ್ವರ್ ಜ್ಯುಬಿಲಿ ಕಾನ್ವೆಂಟ್ ರಸ್ತೆ ಕಾಲೇಜು ಮುಂಭಾಗ	10000
32	ಹೆಚ್ ಬಿ ಸಿ ಎಸ್ ನಿವೇಶನಗಳ ಕಾಳೇನಹಳ್ಳಿ ರಸ್ತೆ	6000
33	ಪಿ & ಟಿ ಕಾಲೋನಿ ಕಾಳೇನಹಳ್ಳಿ ರಸ್ತೆ ಬಿ	5000
34	ಸುಭಾಷ್‌ನಗರ , ಕನಕನಗರ ಹೊಸಬಡಾವಣೆ ಕಾಳೇನಹಳ್ಳಿ ರಸ್ತೆ ಎ	8000
35	ಕೆ ಎಸ್ ಆರ್ ಟಿ ಸಿ ಬಡಾವಣೆ ಜೈಲ್ ಹಿಂಭಾಗ	6000
36	ಹುಣಸೂರು ರಸ್ತೆ	9000
37	ಜಾಮಿಯಾ ಮಸೀದಿ ರಸ್ತೆ	6000
38	ಮುಸ್ಲಿಂ ಬ್ಲಾಕ್ 1, 2, 3, 4, ನೇ ರಸ್ತೆ ಮತ್ತು ಮುಸ್ಲಿಂ ಬ್ಲಾಕ್ ಕೆ.ಎಸ್ ಆರ್ ಟಿ ಸಿ ಗ್ಯಾರೇಜ್ ಹಿಂಭಾಗ	5000
39	ಮಧುವನಹಳ್ಳಿ ಕೊರಮರ ಬೀದಿ 1 ಮತ್ತು 2ನೇ ಕ್ರಾಸ್	5000

40	ಮಧುವನಹಳ್ಳಿ ಮುಖ್ಯ ರಸ್ತೆ	8000
41	ಮಧುವನಹಳ್ಳಿ ಜಗಜೀವನರಾಮ್ ನಗರ ಹರಿಜನ ಕಾಲೋನಿ	5000
42	ಕುವೆಂಪು ಬಡಾವಣೆ	9000
43	ಚೀರನಹಳ್ಳಿ ರಸ್ತೆ	9000
44	ವಿನಾಯಕ ಬಡಾವಣೆ ಎ	8000
45	ವಿನಾಯಕ ಬಡಾವಣೆ ಆಸ್ಪತ್ರೆ ಬ್ಲಾಕ್	8000
46	ವಿಜಯನಗರ ಬಡಾವಣೆ	12000
47	ಬನ್ನಿಮಂಟಪ ಲೇಔಟ್ ಮತ್ತು ಸೌದೆ ಡಿವೋ	8000
48	ರೈಲ್ವೆ ನಿಲ್ದಾಣದ ಪಂಪ್‌ಹೌಸ್	5000
49	ಪೋಲೀಸ್ ಕ್ವಾರ್ಟರ್ಸ್ ಮತ್ತು ಬಲಭಾಗ	6000
50	ಮಧುವನಹಳ್ಳಿ ಹೊಸಬಡಾವಣೆ	6000
	ಸರ್ವೆ ನಂ.102/13,102/15,46/3,46/4,46/5,46/6	6000
51	ಮಧುವನಹಳ್ಳಿ ಹಳೇ ಬಡಾವಣೆ	6000
52	ಕಾಳೇನಹಳ್ಳಿ ಹಳೇ ಬಡಾವಣೆ	7000
53	ಕಾಳೇನಹಳ್ಳಿ ಹೊಸ ಬಡಾವಣೆ	7000
	ಸರ್ವೆ ನಂ.108/1	
54	ಕಂಠೇನಹಳ್ಳಿ ಹಳೇ ಬಡಾವಣೆ	7000
55	ಕಂಠೇನಹಳ್ಳಿ ಹೊಸ ಬಡಾವಣೆ	7000
	ಸರ್ವೆ ನಂ.	
	52/4,120/2,41/1,41/2,64/2,66/1,67/2,40/9,46/14,46/4,46/12,65	7000
	/1,65/8,65/3,40/9,	

೪೧

56	ಟೋಲ್‌ಗೇಟ್ ಹತ್ತಿರ	5000
57	ಹೊಸ ರೈಲ್ವೆ ನಿಲ್ದಾಣದ ಹತ್ತಿರ	5000
58	ಎ ಪಿ.ಎಂ.ಸಿ.ಉಗ್ರಾಣ	9000
59	ಎ ಪಿ. ಎಂ. ಸಿ .ಉಗ್ರಾಣ ಹಾಸನ ಮೈಸೂರು ಮುಖ್ಯ ರಸ್ತೆ	20000

ಹಿರಿಯ ಉಪ ನೋಂದಣಾಧಿಕಾರಿಗಳು
ಹಾಗೂ ಮಾರುಕಟ್ಟೆ ಮೌಲ್ಯ ಉಪ ಸಮಿತಿ
ಕಾರ್ಯದರ್ಶಿಗಳು ಕೆ.ಆರ್ ನಗರ

ಮಾನ್ಯ ತಹಶೀಲ್ದಾರ್
ಹಾಗೂ ಅಧ್ಯಕ್ಷರು ಮಾರುಕಟ್ಟೆ
ಮೌಲ್ಯ ಉಪ ಸಮಿತಿ

ಸಹಾಯಕ ಕಾರ್ಯಪಾಲ ಅಭಿಯಂತರು
ಲೋಕೋಪಯೋಗಿ ಇಲಾಖೆ ಹಾಗೂ ಮಾರುಕಟ್ಟೆ
ಉಪ ಸಮಿತಿ ಸದಸ್ಯರು ಕೆ ಆರ್ ನಗರ
ಕೆ.ಆರ್ ನಗರ

ಮುಖ್ಯಾಧಿಕಾರಿಗಳು
ಪುರಸಭೆ ಹಾಗೂ ಮಾರುಕಟ್ಟೆ
ಉಪ ಸಮಿತಿ ಸದಸ್ಯರು ಕೆ ಆರ್ ನಗರ

ಕಾರ್ಯನಿರ್ವಾಹಕ ಅಧಿಕಾರಿಗಳು
ತಾಲ್ಲೂಕು ಪಂಚಾಯತ್ ಹಾಗೂ ಮಾರುಕಟ್ಟೆ
ಉಪ ಸಮಿತಿ ಸದಸ್ಯರು ಕೆ ಆರ್ ನಗರ

ಭೂ ದಾಖಲೆಗಳ ಸಹಾಯಕ ನಿರ್ದೇಶಕರು
ಹಾಗೂ ಮಾರುಕಟ್ಟೆ
ಉಪ ಸಮಿತಿ ಸದಸ್ಯರು ಕೆ ಆರ್ ನಗರ